



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಗುರುವಾರ, ೧೨, ಸೆಪ್ಟೆಂಬರ್, ೨೦೨೪(ಭಾದ್ರಪದ, ೨೧, ಶಕವರ್ಷ, ೧೯೪೬) BENGALURU, THURSDAY, 12, SEPTEMBER, 2024(BHADRAPADA, 21, SHAKAVARSHA, 1946)	ಸಂ. ೪೪೧ No.441
-----------------------	---	-------------------

## Government of Karnataka

No: RDPR/80/GPK/2021(E)

Karnataka Government Secretariat,  
M.S Building  
Bangalore, Dated:11-09.2024

### ADDENDUM

Addendum as follows to the Notification No:RDPR 80 GPK 2021 (E), Dated:05-07-2024, The draft of the Karnataka State Civil Services (Regulation Of transfers of Senior Panchayat Development Officers, Panchayat Development Officers, Gram Panchayat Secretaries and Rural Development Assistant Grade I and 2 and Second Division Accounts Assistants) Rules, 2024 which the Government of Karnataka proposes to make in exercise of the powers conferred by sub-section (1) of section 3 read with section 8 of the Karnataka State Civil Services Act, 1978 (Karnataka Act 14 of 1990) is hereby given that the said draft will be taken into consideration after the expiry of seven days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the State Government, Objections and suggestions may be addressed to the Additional Chief Secretary to Government (Panchayat Raj), Rural Development and Panchayat Raj Department, M.S Building, Bengaluru-560001.

In rule – 4 of the said rules after the words provided that, the following is inserted.

**“Those employees of Category – 1 who have completed 7 years of continuous service in a taluk will not be posted to a Gram Panchayath in the same taluk.”**

By Order and in the  
Name of Governor of Karnataka,

(Dr|| N. Nomesh Kumar)  
Director (Panchayat Raj) and Ex-Officio  
Deputy Secretary to Government  
Rural Development and Panchayat Raj Department

(೧)

## ಕರ್ನಾಟಕ ಸರ್ಕಾರ

ಸಂಖ್ಯೆ: RDPR/80/GPK/2021 (ಇ)

ಕರ್ನಾಟಕ ಸರ್ಕಾರದ ಸಚಿವಾಲಯ,  
ಬಹುಮಹಡಿಗಳ ಕಟ್ಟಡ,  
ಬೆಂಗಳೂರು, ದಿನಾಂಕ:11-09-2024.

### ಸೇರ್ಪಡೆ

ಸರ್ಕಾರದ ಅಧಿಸೂಚನೆ ಸಂಖ್ಯೆ: No:RDPR 80 GPK 2021 (E), ದಿ:05-07-2024 ರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ 3ನೇ ಪ್ರಕರಣದ (1)ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸದರಿ ಅಧಿನಿಯಮದ 3ನೇ ಪ್ರಕರಣದ 2(ಎ) ಉಪ ಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024ರ ಕರಡಿಗೆ ಈ ಕೆಳಕಂಡಂತೆ ಸೇರ್ಪಡೆ ಮಾಡಿದೆ. ಸದರಿ ನಿಯಮಗಳಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ಏಳು ದಿನಗಳ ನಂತರ ಸದರಿ ಕರಡು ನಿಯಮಗಳು ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಈ ಕರಡು ನಿಯಮಗಳಿಗೆ ಕುರಿತಂತೆ ಈ ಮೇಲೆ ನಿರ್ದಿಷ್ಟಪಡಿಸಿದ ಅವಧಿಯೊಳಗಾಗಿ ರಾಜ್ಯ ಸರ್ಕಾರದಿಂದ ಯಾವುದೇ ವ್ಯಕ್ತಿಯಿಂದ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲಾಗುವುದು ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂ.ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

**ನಿಯಮ-4 ರಲ್ಲಿ** ಪರಂತು ಪದದ ನಂತರ ಈ ಮುಂದಿನದನ್ನು ಸೇರಿಸತಕ್ಕದ್ದು.

**“ಒಂದೇ ತಾಲ್ಲೂಕಿನಲ್ಲಿ ನಿರಂತರವಾಗಿ 7 ವರ್ಷ ಸೇವೆಯನ್ನು ಸಲ್ಲಿಸಿರುವ ವರ್ಗ-1 ರ ನೌಕರರನ್ನು ಅದೇ ತಾಲ್ಲೂಕಿನ ಗ್ರಾಮ ಪಂಚಾಯತಿಗೆ ಸ್ಥಳ ನಿಯುಕ್ತಿಗೊಳಿಸಲಾಗುವುದಿಲ್ಲ.”**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಡಾ|| ಎನ್. ನೋಮೇಶ್ ಕುಮಾರ್)  
ನಿರ್ದೇಶಕರು (ಪಂ.ರಾಜ್) ಹಾಗೂ  
ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ,  
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.